



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶನಿವಾರ, ೦೧, ಜೂನ್, ೨೦೨೪ (ಜ್ಯೇಷ್ಠ, ೧೧, ಶಕವರ್ಷ, ೧೯೪೬) BENGALURU, SATURDAY, 01, JUNE, 2024 (JYAISTHA, 11, SHAKAVARSHA, 1946)	ಸಂ. ೨೪೯ No. 249
------------------------	---	--------------------

GOVERNMENT OF KARNATAKA

No. FD 1 PES 2024

Karnataka Government Secretariat
Vidhana Soudha,
Bengaluru, dated: 01.06.2024

NOTIFICATION

The draft of the following rules further to amend the Karnataka Excise (Sale of Indian & Foreign Liquors) Rules, 1968, which the Government of Karnataka proposes to make in exercise of the powers conferred by Section 71 of the Karnataka Excise Act, 1965 (Karnataka Act 21 of 1966) is hereby published as required under sub-section (1) of the section 71 of the said Act for information of all persons likely to be affected thereby and notice is hereby given that the said draft will be taken up for consideration after 30 days from the date of its publication in the Official Gazette.

Any objection or suggestions which may be received by the State Government from any person in respect of the said draft before the period specified above will be considered by the State Government. The objections or suggestions may be addressed to the Additional Chief Secretary to Government, Finance Department, Vidhana Soudha, Bengaluru -560 001.

DRAFT RULES

1. Title and commencement: - (1) These rules may be called the Karnataka Excise (Sale of Indian & Foreign Liquors) (Amendment) Rules, 2024.

(2) They shall come into force from the date of their final publication in the official Gazette.

2. Amendment of rule 3:- In the Karnataka Excise (Sale of Indian & Foreign Liquors) Rules, 1968, in rule 3, in sub-rule (4), after the third proviso, the following provisos shall be inserted, namely:-

“Provided also that, new licences granted in Form CL-4 in a place having not less than 10,000 sq. feet built-up area in City Corporations having a population of more than 20 lakhs, shall have any of the facilities specified in condition number 3 of first proviso, i.e., either outdoor games or indoor games or both:

Provided also that, existing licences in Form CL-4 in a place having not less than 10,000 sq. feet built-up area in City Corporations having a population of more than 20 lakhs, and having any of the facilities specified in condition number 3 of first proviso, i.e., either outdoor games or indoor games or both, shall also be allowed to be renewed”.

By Order and in the name
of the Governor of Karnataka
(M Rajamma)
Under Secretary to Government,
Finance Department (CT-2 & Co-ordination)

ಕರ್ನಾಟಕ ಸರ್ಕಾರ

ಸಂಖ್ಯೆ: ಆಇ 1 ಪಿಇಎಸ್ 2024

ಕರ್ನಾಟಕ ಸರ್ಕಾರದ ಸಚಿವಾಲಯ

ವಿಧಾನ ಸೌಧ,

ಬೆಂಗಳೂರು, ದಿನಾಂಕ:01.06.2024.

ಅಧಿಸೂಚನೆ

ಕರ್ನಾಟಕ ಅಬಕಾರಿ ಅಧಿನಿಯಮ, 1965 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21) ರ 71ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವ, ಕರ್ನಾಟಕ ಅಬಕಾರಿ (ದೇಶಿ ಮತ್ತು ವಿದೇಶಿ ಮದ್ಯಗಳ ಮಾರಾಟ) ನಿಯಮಗಳು, 1968 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು, ಈ ಮುಂದಿನ ನಿಯಮಗಳ ಕರಡನ್ನು, ಸದರಿ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಅಗತ್ಯಪಡಿಸಿರುವಂತೆ ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ ಮತ್ತು ಅದು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ 30 ದಿನಗಳ ತರುವಾಯ ಸದರಿ ಕರಡನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿವಳಿಕೆ ನೀಡಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿಯ ಮುಕ್ತಾಯಕ್ಕೆ ಮುಂಚೆ, ಸದರಿ ಕರಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಯಾವುದೇ ವ್ಯಕ್ತಿಯಿಂದ ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆ ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ವಿಧಾನ ಸೌಧ, ಬೆಂಗಳೂರು -01 ಇವರಿಗೆ ಕಳುಹಿಸಬಹುದು.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ :- (1) ಈ ನಿಯಮಗಳನ್ನು ಕರ್ನಾಟಕ ಅಬಕಾರಿ (ದೇಶಿ ಮತ್ತು ವಿದೇಶಿ ಮದ್ಯಗಳ ಮಾರಾಟ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು, ಕರ್ನಾಟಕ ರಾಜ್ಯ ಪತ್ರದಲ್ಲಿ ಅವುಗಳನ್ನು ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. 3 ನೇ ನಿಯಮದ ತಿದ್ದುಪಡಿ:- ಕರ್ನಾಟಕ ಅಬಕಾರಿ (ದೇಶಿ ಮತ್ತು ವಿದೇಶಿ ಮದ್ಯಗಳ ಮಾರಾಟ) ನಿಯಮಗಳು, 1968ರ 3ನೇ ನಿಯಮದ ಉಪ-ನಿಯಮ (4) ರ 3ನೇ ಪರಂತುಕದ ತರುವಾಯ, ಈ ಮುಂದಿನ ಪರಂತುಕಗಳನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಅಲ್ಲದೆ, 20 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಮಹಾನಗರ ಪಾಲಿಕೆಯ ಮಿತಿಯೊಳಗೆ 10,000 ಚದರ ಅಡಿಗಿಂತ ಕಡಿಮೆಯಿಲ್ಲದ ಸ್ಥಳದಲ್ಲಿ ನಮೂನೆ CL-4 ನಲ್ಲಿ ಮಂಜೂರು ಮಾಡಿರುವ ಸನ್ನದುಗಳು ಮೊದಲ ಪರಂತುಕದ ಷರತ್ತು ಸಂಖ್ಯೆ (3)ರಲ್ಲಿ ನಿರ್ದಿಷ್ಟಪಡಿಸಿರುವ ಯಾವುದಾದರೂ ಸೌಲಭ್ಯಗಳನ್ನು ಹೊಂದಿರಬೇಕು, ಅಂದರೆ, ಹೊರಾಂಗಣ ಕ್ರೀಡೆಗಳು ಅಥವಾ ಒಳಾಂಗಣ ಕ್ರೀಡೆಗಳು ಅಥವಾ ಎರಡೂ:

ಮತ್ತು ಅಲ್ಲದೆ, ಮೊದಲ ಪರಂತುಕದ ಷರತ್ತು ಸಂಖ್ಯೆ (3)ರಲ್ಲಿ ನಿರ್ದಿಷ್ಟಪಡಿಸಿರುವ ಯಾವುದಾದರೂ ಸೌಲಭ್ಯಗಳನ್ನು, ಅಂದರೆ, ಹೊರಾಂಗಣ ಕ್ರೀಡೆಗಳು ಅಥವಾ ಒಳಾಂಗಣ ಕ್ರೀಡೆಗಳು ಅಥವಾ ಎರಡನ್ನೂ ಹೊಂದಿ, 20 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಮಹಾನಗರ ಪಾಲಿಕೆಯ ಮಿತಿಯೊಳಗೆ 10,000 ಚದರ ಅಡಿಗಿಂತ ಕಡಿಮೆಯಿಲ್ಲದ ಸ್ಥಳದಲ್ಲಿ ಅಸ್ತಿತ್ವದಲ್ಲಿರುವ ನಮೂನೆ CL-4 ನಲ್ಲಿನ ಸನ್ನದುಗಳನ್ನು ನವೀಕರಿಸಲು ಸಹ ಅನುಮತಿಸಲಾಗುತ್ತದೆ".

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ

ಮತ್ತು ಅವರ ಹೆಸರಿನಲ್ಲಿ,

(ಎಂ.ರಾಜಮ್ಮ)

ಸರ್ಕಾರದ ಅಧೀನ ಕಾರ್ಯದರ್ಶಿ,

ಆರ್ಥಿಕ ಇಲಾಖೆ (ವಾ.ತೆ-2 & ಸಮನ್ವಯ)